

ಡಾ. ಶಾಲಿನಿ ರಜನೀಶ್, ಭಾ.ಆ.ಸೇ.,
ಮುಖ್ಯ ಕಾರ್ಯದರ್ಶಿ
Dr. SHALINI RAJNEESH, I.A.S.,
Chief Secretary



ಕರ್ನಾಟಕ ಸರ್ಕಾರ
Government of Karnataka

ಸಂಖ್ಯೆ: ಮುಕಾ//10131449/2025

ದಿನಾಂಕ: 23.05.2025

ಟಿಪ್ಪಣಿ

ಈ ಹಿಂದಿನ ವರ್ಷಗಳ ವರ್ಗಾವಣೆ ಅವಧಿಯಲ್ಲಿ ಗಮನಿಸಿದ ಸನ್ನಿವೇಶಗಳ ಹಿನ್ನೆಲೆಯಲ್ಲಿ, ಸ್ಪಷ್ಟ ವರ್ಗಾವಣೆ ಮಾರ್ಗಸೂಚಿ ಹಾಗೂ ಸೂಚನೆಗಳನ್ನು ಹೊರಡಿಸಿದ್ದರೂ ಕೂಡ, ವರ್ಗಾವಣೆ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ವರ್ಗಾವಣೆ ಆದೇಶಗಳನ್ನು ಹೊರಡಿಸಿದ್ದಲ್ಲಿ ಕರ್ನಾಟಕ ಆಡಳಿತ ನ್ಯಾಯಮಂಡಳಿಯಲ್ಲಿ ಬಹಳಷ್ಟು ಪ್ರಕರಣಗಳು ದಾಖಲಾಗುವುದನ್ನು ಗಮನಿಸಲಾಗಿದೆ.

ಆದುದರಿಂದ, ಪ್ರತಿಯೊಬ್ಬ ಇಲಾಖಾ ಕಾರ್ಯದರ್ಶಿ/ಮುಖ್ಯಸ್ಥರು ತಮ್ಮ ಇಲಾಖೆಯಲ್ಲಿ ಯಾವುದೇ ವರ್ಗಾವಣೆ ಆದೇಶ ಹೊರಡಿಸುವ ಮೊದಲು ಈ ಕೆಳಕಂಡ ಆಕ್ಷೇಪಣೆಗಳು ಉದ್ಭವಿಸದಂತೆ ಕಟ್ಟುನಿಟ್ಟಾಗಿ ದಿನಾಂಕ: 12.05.2025 ರಂದು ಹೊರಡಿಸಿದ ವರ್ಗಾವಣೆ ಮಾರ್ಗಸೂಚಿಗಳನ್ನು ಅನುಸರಿಸಿ ವರ್ಗಾವಣೆ ಆದೇಶಗಳನ್ನು ಮಾಡಲು ಸೂಚಿಸಿದೆ (ಪ್ರತಿ ಲಗತ್ತಿಸಿದೆ).

- 1) ಕನಿಷ್ಠ ಅವಧಿ ಪೂರ್ಣಗೊಳಿಸದೇ ಇರುವವರನ್ನು ವರ್ಗಾಯಿಸುವುದು.
- 2) ನಿವೃತ್ತರಾಗಲು 2 ವರ್ಷಕ್ಕಿಂತ ಕಡಿಮೆ ಸೇವಾವಧಿ ಇರುವವರ ವರ್ಗಾವಣೆಯನ್ನು ಸಕಾರಣವಿಲ್ಲದೆ ಮಾಡುವುದು.
- 3) ಅವಧಿ ಪೂರ್ವ ವರ್ಗಾವಣೆಗಳನ್ನು ಸಕಾರಣಗಳಿಲ್ಲದೆ ಮಾಡುವುದು
- 4) ವಿಶೇಷ ಚೇತನ ನೌಕರರಿಗೆ ನೀಡಲಾದ ವಿನಾಯಿತಿಗಳನ್ನು ಅನುಸರಿಸದೇ ವರ್ಗಾಯಿಸುವುದು.
- 5) ವರ್ಗಾವಣೆ ಆದೇಶದಲ್ಲಿ ಹುದ್ದೆಯನ್ನು ತೋರಿಸದಿರುವುದು.
- 6) ಸಾಮಾನ್ಯ ವರ್ಗಾವಣೆ ಅವಧಿ ಮುಗಿದ ನಂತರ ಮಾನ್ಯ ಮುಖ್ಯಮಂತ್ರಿಗಳ ಅನುಮೋದನೆ ಪಡೆಯದೆ ವರ್ಗಾಯಿಸುವುದು
- 7) ಸರ್ಕಾರದ ಆದೇಶದಲ್ಲಿ ಸೂಚಿಸಲಾದ ಇನ್ನಿತರೆ ವರ್ಗಾವಣೆ ಮಾರ್ಗಸೂಚಿಗಳನ್ನು ಅನುಸರಿಸದಿರುವುದು.

new

(ಡಾ.ಶಾಲಿನಿ ರಜನೀಶ್)
ಮುಖ್ಯ ಕಾರ್ಯದರ್ಶಿ

ಇವರಿಗೆ,
ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿ/
ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿಗಳು,



ಕರ್ನಾಟಕ ಸರ್ಕಾರದ ನಡವಳಿಗಳು

ವಿಷಯ: 2025-26ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆಗಳ ಬಗ್ಗೆ
ಮಾರ್ಗಸೂಚಿಗಳು.

ಪ್ರಸ್ತಾವನೆ:

2025-26ನೇ ಸಾಲಿಗೆ ಸರ್ಕಾರಿ ನೌಕರರ ವರ್ಗಾವಣೆಗಳ ಬಗ್ಗೆ ಮಾರ್ಗಸೂಚಿಗಳನ್ನು ಹೊರಡಿಸುವ ಸಲುವಾಗಿ ಈ ಕೆಳಕಂಡಂತೆ ಆದೇಶಿಸಲಾಗಿದೆ.

ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 14 ಸೇನೌವ 2025, ಬೆಂಗಳೂರು, ದಿನಾಂಕ :12.05.2025

ಪ್ರಸ್ತಾವನೆಯಲ್ಲಿ ವಿವರಿಸಿರುವ ಕಾರಣಗಳಿಗಾಗಿ 2025-26ನೇ ಸಾಲಿನ ವರ್ಗಾವಣೆ ಮಾರ್ಗಸೂಚಿಗಳನ್ನು ಸರ್ಕಾರವು ಹೊರಡಿಸಲು ಇಚ್ಛಿಸುತ್ತದೆ. ಈ ವರ್ಗಾವಣೆ ಉದ್ದೇಶಕ್ಕಾಗಿ ಈಗಾಗಲೇ ಹೊರಡಿಸಲಾಗಿರುವ ಪ್ರತ್ಯೇಕ ಅಧಿನಿಯಮ / ನಿಯಮಗಳು ಅನ್ವಯವಾಗುವ ಸರ್ಕಾರಿ ನೌಕರರಿಗೆ ಈ ಮಾರ್ಗಸೂಚಿಗಳು ಅನ್ವಯವಾಗುವುದಿಲ್ಲ.

2. ವಿವರಣೆ:- ಈ ಆದೇಶದಲ್ಲಿ ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು,-


(1) "ಸಕ್ಷಮ ಪ್ರಾಧಿಕಾರ" ಎಂದರೆ ನೇಮಕಾತಿ ಪ್ರಾಧಿಕಾರ ಅಥವಾ ವರ್ಗಾವಣೆ/ ಚಲನವಲನ ಮಾಡಲು ಅಧಿಕಾರ ಹೊಂದಿರುವ ಪ್ರಾಧಿಕಾರ.

(2) "ವರ್ಗಾವಣೆ" ಎಂದರೆ ಒಬ್ಬ ಸರ್ಕಾರಿ ನೌಕರನನ್ನು ಒಂದು ಹುದ್ದೆಯಿಂದ ಮತ್ತೊಂದು ಹುದ್ದೆಯ ಕರ್ತವ್ಯಗಳನ್ನು ನಿರ್ವಹಿಸಲು ಒಂದು ಕೇಂದ್ರ ಸ್ಥಾನದಿಂದ ಮತ್ತೊಂದು ಕೇಂದ್ರ ಸ್ಥಾನಕ್ಕೆ ಅಥವಾ ಒಂದು ಇಲಾಖೆ/ಕ್ಷೇತ್ರ ಇಲಾಖೆ/ ಆಯುಕ್ತಾಲಯ/ನಿರ್ದೇಶನಾಲಯ, ಇತರೆ ಕಛೇರಿಯ ಪ್ರಸ್ತುತ ಇರುವ ಕೇಂದ್ರ ಸ್ಥಾನವನ್ನು ಬದಲಾಯಿಸಿ ಬೇರೊಂದು ಕೇಂದ್ರ ಸ್ಥಾನಕ್ಕೆ ಕಛೇರಿಯನ್ನು ಬದಲಾಯಿಸಿದ ಸಂದರ್ಭದಲ್ಲಿ ಮಾಡುವ ಸ್ಥಳ ನಿಯುಕ್ತಿ.

(3) "ಚಲನವಲನ" ಎಂದರೆ ನಗರ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಒಂದೇ ಕೇಂದ್ರ ಸ್ಥಾನದಲ್ಲಿರುವ ಒಂದು ಕಛೇರಿಯಿಂದ ಇನ್ನೊಂದು ಕಛೇರಿಗೆ ಮಾಡುವ ಸ್ಥಳನಿಯುಕ್ತಿ. ಇದು ಕರ್ನಾಟಕ ಸರ್ಕಾರ ಸಚಿವಾಲಯ ಸೇವೆಗೆ ಸೇರಿದ ಸರ್ಕಾರಿ ನೌಕರರನ್ನು ಸಚಿವಾಲಯದ ಒಂದು ಇಲಾಖೆಯಿಂದ ಮತ್ತೊಂದು ಇಲಾಖೆಗೆ ಮಾಡುವ ಸ್ಥಳನಿಯುಕ್ತಿಯನ್ನು ಸಹ ಒಳಗೊಂಡಿರುತ್ತದೆ.

ವಿವರಣೆ: ಚಲನವಲನ ಪ್ರಕರಣಗಳನ್ನು ವರ್ಗಾವಣೆಯೆಂದು ಪರಿಗಣಿಸತಕ್ಕದ್ದಲ್ಲ. ಈ ವರ್ಗಾವಣೆ ಮಾರ್ಗಸೂಚಿಗಳು ಚಲನವಲನ ಪ್ರಕರಣಗಳಿಗೆ ಅನ್ವಯಿಸತಕ್ಕದ್ದಲ್ಲ.

....2


--12-5-2025

(4) 'ಗುಂಪು-ಎ', 'ಬಿ', 'ಸಿ', ಮತ್ತು 'ಡಿ' ವೃಂದದ ಹುದ್ದೆಗಳು ಎಂದರೆ ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರ ನಿಯಮ 5ರಡಿ ವರ್ಗೀಕರಿಸಲಾಗಿರುವ ಗುಂಪು-ಎ, ಬಿ, ಸಿ ಮತ್ತು ಡಿ ವೃಂದದ ಸರ್ಕಾರಿ ಹುದ್ದೆಗಳು ಮತ್ತು ಕ್ರಮವಾಗಿ ಅಧಿಕಾರ ಹೊಂದಿರುವ ನೇಮಕಾತಿ ಪ್ರಾಧಿಕಾರದ ವ್ಯಾಪ್ತಿ;

3. ವರ್ಗಾವಣಾ ಪ್ರಕ್ರಿಯೆ:-

ವರ್ಗಾವಣೆ/ಚಲನವಲನಗಳನ್ನು ಸಕ್ಷಮ ಪ್ರಾಧಿಕಾರವು ಮುಖ್ಯವಾಗಿ ಸಾರ್ವಜನಿಕ ಹಿತದೃಷ್ಟಿಯಲ್ಲಿ ಪಾರದರ್ಶಕವಾಗಿ ಮಾಡಬೇಕು.

4. ವರ್ಗಾವಣೆಯ ಬಗ್ಗೆ ನಿರ್ಬಂಧಗಳು :

ಪ್ರಸಕ್ತ 2025-26ನೇ ಸಾಲಿನಲ್ಲಿ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ಹುದ್ದೆಗಳಿಗೆ ಮಾಡಲಾಗುವ ವರ್ಗಾವಣೆಗಳ ಸಂಖ್ಯೆಯು ಆಯಾ ವೃಂದಗಳ ಕಾರ್ಯನಿರತ ವೃಂದ ಬಲದ ಶೇ.6ನ್ನು ಮೀರದಂತೆ ದಿನಾಂಕ:15.05.2025 ರಿಂದ ದಿನಾಂಕ:14.06.2025 ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು, ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖಾ ಸಚಿವರಿಗೆ ಹಾಗೂ ಗ್ರೂಪ್-ಸಿ ಮತ್ತು ಗ್ರೂಪ್-ಡಿ ವೃಂದದ ನೌಕರರಿಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ಪ್ರಾಧಿಕಾರಗಳಿಗೆ ಅಧಿಕಾರ ಪ್ರತ್ಯಾಯೋಜಿಸಲಾಗಿದೆ.

5. ಸಕ್ಷಮ ಪ್ರಾಧಿಕಾರದ ಹಾಗೂ ನೌಕರನ ಜವಾಬ್ದಾರಿಗಳು:-

ಸಕ್ಷಮ ಪ್ರಾಧಿಕಾರವು ವರ್ಗಾವಣೆ / ಚಲನವಲನ ಮಾಡುವಾಗ ಈ ಕೆಳಗಿನ ಅಂಶಗಳನ್ನೂ ಸಹ ಖಚಿತಪಡಿಸಿಕೊಳ್ಳತಕ್ಕದ್ದು.

(1) ಯಾವುದೇ ಸರ್ಕಾರಿ ನೌಕರರ ವರ್ಗಾವಣೆಯಾದ ಸಂದರ್ಭಗಳಲ್ಲಿ ಯಾವುದೇ ನೌಕರರು ಸ್ಥಳ ನಿಯುಕ್ತಿಗಾಗಿ ಕಾಯದಂತೆ ಕಡ್ಡಾಯವಾಗಿ ಸ್ಥಳ ನಿಯುಕ್ತಿ ನೀಡತಕ್ಕದ್ದು. ಈ ರೀತಿ ಹಲವಾರು ಸರ್ಕಾರಿ ನೌಕರರು ಸ್ಥಳ ನಿಯುಕ್ತಿಗಾಗಿ ಕಾಯುವುದರಿಂದ ಸರ್ಕಾರಕ್ಕೆ ಅನವಶ್ಯಕ ಆರ್ಥಿಕ ಹೊರೆಯಾಗುತ್ತದೆ ಎಂಬುದನ್ನು ಗಮನದಲ್ಲಿಟ್ಟುಕೊಳ್ಳತಕ್ಕದ್ದು.

(2) ಯಾವುದೇ ಸರ್ಕಾರಿ ನೌಕರನ ವಿರುದ್ಧ ಗಂಭೀರ ಸ್ವರೂಪದ ಆರೋಪಗಳ ಬಗ್ಗೆ ಆತನ ವಿರುದ್ಧ ಇಲಾಖಾ ವಿಚಾರಣೆ / ಕ್ರಿಮಿನಲ್ ನಡವಳಿ ಪ್ರಾರಂಭಿಸಲಾಗಿದ್ದಲ್ಲಿ ಅಥವಾ ಬಾಕಿಯಿದ್ದಲ್ಲಿ ಅಥವಾ ಆತನನ್ನು ಅಭಿಯೋಜನೆಗೊಳಿಸಲು ಉದ್ದೇಶಿಸಲಾಗಿದ್ದಲ್ಲಿ ಅಂತಹವರಿಗೆ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ / ಇಲಾಖಾ ವಿಚಾರಣೆಯಲ್ಲಿ ಹಸ್ತಕ್ಷೇಪ ಮಾಡಬಹುದಾದ ಹುದ್ದೆಗಳಿಗೆ ನೇಮಿಸದೇ ಆಡಳಿತಾತ್ಮಕ ಅನುಕೂಲಕ್ಕೆ (Administrative exigency) ಅನುಗುಣವಾದ ಕಾರ್ಯಕಾರಿಯೇತರ (Non-Executive) ಹುದ್ದೆಗಳಿಗೆ ನೇಮಿಸತಕ್ಕದ್ದು. ಮುಂದುವರೆದು, ಇಲಾಖಾ ವಿಚಾರಣೆ / ಕ್ರಿಮಿನಲ್ ಮೊಕದ್ದಮೆ ಬಾಕಿಯಿರುವ ಸರ್ಕಾರಿ ನೌಕರರನ್ನು ಅವರು ಕೋರುವ ಹುದ್ದೆಗೆ ಸ್ಥಳನಿಯುಕ್ತಿಗೊಳಿಸಬಾರದು.

(3) ವರ್ಗಾವಣೆಗೊಂಡ ಸರ್ಕಾರಿ ನೌಕರನು ವರ್ಗಾವಣೆ ಆದೇಶವನ್ನು ಹೊರಡಿಸುವ ಪೂರ್ವದಲ್ಲಿ ಅಥವಾ ಸೇರುವಿಕೆ ಕಾಲದಲ್ಲಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ (as inpatient) ಚಿಕಿತ್ಸೆಯನ್ನು ಪಡೆಯುವ ಸಂದರ್ಭದಲ್ಲಿ ಮಾತ್ರ, ಅಗತ್ಯ ದಾಖಲೆಗಳೊಂದಿಗೆ ಹಾಗೂ ವೈದ್ಯಕೀಯ ಮಂಡಳಿಯ ದೃಢೀಕರಣ ಪತ್ರದೊಂದಿಗೆ ರಜೆಯನ್ನು ಕೋರಿ ಅರ್ಜಿಯನ್ನು ಸಲ್ಲಿಸಿದಲ್ಲಿ, ವೈದ್ಯಕೀಯ ಕಾರಣಗಳ ಮೇಲೆ ರಜೆಯನ್ನು ಮಂಜೂರು ಮಾಡುವ ಬಗ್ಗೆ ಸರ್ಕಾರ ಪ್ರಾಧಿಕಾರ ಪರಿಶೀಲಿಸಿ ರಜೆಯನ್ನು ಮಂಜೂರು ಮಾಡುವ ಬಗ್ಗೆ ನಿರ್ಣಯಿಸಬಹುದಾಗಿದೆ.

(4) ಒಳರೋಗಿಯಾಗಿದ್ದವರು ಆಸ್ಪತ್ರೆಯಿಂದ ಬಿಡುಗಡೆಯಾಗಿ, ತದನಂತರ ಹೊರರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದರೆ ಅಥವಾ ವೈದ್ಯಕೀಯ ಸಲಹೆ ಮೇರೆಗೆ ಚಿಕಿತ್ಸೆ/ ವಿಶ್ರಾಂತಿ ಪಡೆಯುತ್ತಿದ್ದರೆ, ಅವರು ವರ್ಗಾವಣೆಗೊಂಡ ಸ್ಥಳದಲ್ಲಿ ಸೇರಿಕೆ ಕಾಲದೊಳಗೆ ಕರ್ತವ್ಯಕ್ಕೆ ಹಾಜರಾಗಿ, ರಜಾ ಅರ್ಜಿಯನ್ನು ಸರ್ಕಾರ ಪ್ರಾಧಿಕಾರಕ್ಕೆ ಸಲ್ಲಿಸಿ, ರಜೆ ಮಂಜೂರು ಮಾಡಿದ ನಂತರವೇ ರಜೆ ಮೇಲೆ ತೆರಳಬಹುದು. ಇಲ್ಲದಿದ್ದಲ್ಲಿ ಸೇರಿಕೆ ಕಾಲ ಮೀರಿದ ಅವಧಿಯನ್ನು ಅನಧಿಕೃತ ಗೈರು ಹಾಜರಿ ಎಂದು ಪರಿಗಣಿಸತಕ್ಕದ್ದು.

6. ಈ ಕೆಳಕಂಡ ಸಂದರ್ಭಗಳನ್ನು ಹೊರತುಪಡಿಸಿ ಸರ್ಕಾರ ಪ್ರಾಧಿಕಾರಗಳು ವರ್ಗಾವಣೆಗಳನ್ನು ಸಾರ್ವತ್ರಿಕ ವರ್ಗಾವಣೆ ಅವಧಿಯ ನಂತರದಲ್ಲಿ ಮಾಡತಕ್ಕದ್ದಲ್ಲ:-


(1) ಒಬ್ಬ ಸರ್ಕಾರಿ ನೌಕರನನ್ನು ಸೇವೆಯಿಂದ ಅಮಾನತ್ತಿನಲ್ಲಿಡುವ ಬದಲು ವರ್ಗಾಯಿಸಲು/ ಚಲನವಲನಗೊಳಿಸಲು ಉದ್ದೇಶಿಸಿದಾಗ;

(2) ಹೊಸ ಕಛೇರಿ / ಹುದ್ದೆಗಳನ್ನು ಸೃಜಿಸಿದಾಗ ಅಥವಾ ನಿವೃತ್ತಿ, ಬಡ್ಡಿ, ರಾಜೀನಾಮೆ, ಹಿಂಬಡ್ಡಿ, ವಜಾಗೊಳಿಸುವುದರಿಂದ, ಮರಣದಿಂದ, ಕಡ್ಡಾಯ ನಿವೃತ್ತಿಯ ಕಾರಣದಿಂದ ಹುದ್ದೆಗಳು ತೆರವಾದಾಗ ಅಥವಾ ನೇರ ನೇಮಕಾತಿ ಹೊಂದಿದವರನ್ನು ಮೊದಲು ನೇಮಿಸುವಾಗ ಅಥವಾ ಬಡ್ಡಿ ಹೊಂದಿದವರನ್ನು ನೇಮಿಸುವಾಗ ಅಥವಾ ಯಾವುದೇ ಅನಿರೀಕ್ಷಿತ ಪರಿಸ್ಥಿತಿಯಿಂದ ಉದ್ಯವವಾದ ಹುದ್ದೆಗಳನ್ನು ತಕ್ಷಣ ತುಂಬಬೇಕಾದಾಗ;

(3) ವಿಶೇಷವಾದ ಅಥವಾ ಅಪವಾದಾತ್ಮಕ ಕಾರಣಗಳ ಮೇರೆಗೆ ಮಾಡುವ ವಾರ್ಷಿಕ ವರ್ಗಾವಣೆಗಳ ಸಂಖ್ಯೆಯನ್ನು ಕನಿಷ್ಠ ಮಟ್ಟಕ್ಕೆ ಸೀಮಿತಗೊಳಿಸಿ ನಿರ್ದಿಷ್ಟ ಪ್ರಕರಣಗಳಲ್ಲಿ ವರ್ಗಾವಣೆಯು ಅವಶ್ಯವೆನಿಸಿದಲ್ಲಿ ಇದಕ್ಕೆ ಕಾರಣಗಳನ್ನು ಲಿಖಿತ ಮೂಲಕ ದಾಖಲಿಸಿ ಇಂತಹ ಪ್ರಕರಣಗಳನ್ನು ಕಡ್ಡಾಯವಾಗಿ ಮಾನ್ಯ ಮುಖ್ಯಮಂತ್ರಿಗಳ ಅನುಮೋದನೆ ಪಡೆದು ವರ್ಗಾವಣೆ ಮಾಡತಕ್ಕದ್ದು.

(4) ಯಾವುದೇ ಸರ್ಕಾರಿ ನೌಕರನ ವಿರುದ್ಧ ಮೇಲ್ಮೊಟ್ಟಕ್ಕೆ ಗಂಭೀರ ಸ್ವರೂಪದ ದೂರು ದಾಖಲಾಗಿರುವ ಪ್ರಕರಣಗಳಲ್ಲಿ ಮೇಲ್ಮೊಟ್ಟಕ್ಕೆ ಆರೋಪವಿದೆಯೆಂಬ ಬಗ್ಗೆ ಇಲಾಖಾ ಮುಖ್ಯಸ್ಥರು ಅಭಿಪ್ರಾಯಪಟ್ಟಿದ್ದಲ್ಲಿ ಅಂತಹ ಪ್ರಕರಣಗಳಲ್ಲಿ ಸರ್ಕಾರಿ ನೌಕರನಿಗೆ ದೋಷಾರೋಪಣೆ ಪಟ್ಟಿ/ಚಾರ್ಜ್‌ಶೀಟ್ ಜಾರಿಯಾಗಿರುವುದು ಅಥವಾ ಸರ್ಕಾರ ನ್ಯಾಯಾಲಯದಲ್ಲಿ ಅಧಿಕಾರಿಯನ್ನು ಅಭಿಯೋಜಿಸುವ ಬಗ್ಗೆ ಅನುಮತಿ ನೀಡಿರುವುದು ಖಚಿತವಾದ ಪ್ರಕರಣಗಳಲ್ಲಿ.

....4

 12.5.2025

7. ಒಂದು ಸ್ಥಳದಲ್ಲಿರಬಹುದಾದ ಕನಿಷ್ಠ ಅವಧಿ:-

(1). ಒಂದು ಸ್ಥಳದಲ್ಲಿ ಈ ಕೆಳಗೆ ಸೂಚಿಸಿರುವ ಸೇವಾವಧಿಯನ್ನು ಪೂರ್ಣಗೊಳಿಸದ ಯಾವುದೇ ಸರ್ಕಾರಿ ನೌಕರನನ್ನು ಸಾಧಾರಣವಾಗಿ ವರ್ಗಾವಣೆ/ ಚಲನವಲನ ಮಾಡುವಂತಿಲ್ಲ:-

ಕ್ರ.ಸಂ	ವೃಂದ	ಸೇವಾವಧಿ (ವರ್ಷಗಳು)
1	ಎಲ್ಲ ಗುಂಪು-ಎ ಹುದ್ದೆಗಳು	2 ವರ್ಷ
2	ಎಲ್ಲ ಗುಂಪು-ಬಿ ಹುದ್ದೆಗಳು	2 ವರ್ಷ
3	ಎಲ್ಲ ಗುಂಪು-ಸಿ ಹುದ್ದೆಗಳು	4 ವರ್ಷ
4	ಎಲ್ಲ ಗುಂಪು-ಡಿ ಹುದ್ದೆಗಳು	7 ವರ್ಷ

ತಮ್ಮ ಇಲಾಖೆಯ ವ್ಯಾಪ್ತಿಯಡಿ ಬರುವ ಇಲಾಖೆಗಳ ಒಂದು ನಿರ್ದಿಷ್ಟವಾದ ಹುದ್ದೆಯ ಕಾರ್ಯ ಸ್ವರೂಪದ / ಸೂಕ್ಷ್ಮತೆಯ ಆಧಾರದ ಮೇಲೆ ಒಂದು ಹುದ್ದೆಯಲ್ಲಿ ಸರ್ಕಾರಿ ನೌಕರನು ಸೇವೆ ಸಲ್ಲಿಸಬಹುದಾದ ಕನಿಷ್ಠ ಅವಧಿಯನ್ನು ಸಚಿವಾಲಯದ ಆಡಳಿತ ಇಲಾಖೆಗಳು ಸನ್ಮಾನ್ಯ ಮುಖ್ಯಮಂತ್ರಿಯವರ ಪೂರ್ವಾನುಮೋದನೆಯೊಂದಿಗೆ ಕಾಲಕಾಲಕ್ಕೆ ಪರಿಷ್ಕರಿಸಿ/ನಿಗದಿಪಡಿಸಿ ಆದೇಶ ಹೊರಡಿಸಬಹುದು.

(2) ಇಲಾಖಾ ಮುಖ್ಯಸ್ಥರುಗಳು ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತಹ ವರ್ಗಾವಣೆ ಪ್ರಸ್ತಾವನೆಗಳನ್ನು ಸಚಿವಾಲಯದ ಆಡಳಿತ ಇಲಾಖೆಗಳ ಮೂಲಕವೇ ಮಾನ್ಯ ಸಚಿವರಿಗೆ ಸಲ್ಲಿಸತಕ್ಕದ್ದು.

(3) ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ನೆಲೆಸಿರುವ ಕಛೇರಿಗಳಿಗೆ ಸ್ಥಳೀಯ ವೃಂದ ಮತ್ತು ಮಿಕ್ಕುಳಿದ ವೃಂದಗಳಲ್ಲಿನ ವಿವಿಧ ವೃಂದದ ಹುದ್ದೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆದುರಾಗಿ ನೇಮಕಾತಿ ಹೊಂದಿರುವ ನೌಕರರನ್ನು ಅವರ ನೇಮಕಾತಿ ದಿನಾಂಕದಿಂದ ಕನಿಷ್ಠ 10 ವರ್ಷಗಳ ವರೆವಿಗೂ ಹೈದರಾಬಾದ್ ಕರ್ನಾಟಕ ಪ್ರದೇಶ ಹೊರತುಪಡಿಸಿ ವರ್ಗಾವಣೆ ಮಾಡಬಾರದು.

8. ಈ ಕೆಳಕಂಡ ಸಂದರ್ಭಗಳಲ್ಲಿ ಸಕ್ಷಮ ಪ್ರಾಧಿಕಾರವು ಲಿಖಿತವಾಗಿ ಕಾರಣಗಳನ್ನು ದಾಖಲಿಸಿ ಸರ್ಕಾರಿ ನೌಕರನು ಒಂದು ಸ್ಥಳದಲ್ಲಿರಬಹುದಾದ ಕನಿಷ್ಠ ಸೇವಾವಧಿಯನ್ನು ವಿಸ್ತರಿಸಬಹುದು ಅಥವಾ ಕಡಿತಗೊಳಿಸಬಹುದು.

(1) ಒಂದು ಸ್ಥಳದಲ್ಲಿರಬಹುದಾದ ಕನಿಷ್ಠ ಅವಧಿಯನ್ನು ಪೂರ್ಣಗೊಳಿಸಿ ವರ್ಗಾವಣೆಗೆ ಅರ್ಹನಿರುವ ಸರ್ಕಾರಿ ನೌಕರನಿಗೆ ನಿವೃತ್ತನಾಗಲು ಎರಡು ವರ್ಷಕ್ಕಿಂತ ಕಡಿಮೆ ಸೇವಾವಧಿ ಇದ್ದಲ್ಲಿ;

(2) ಒಬ್ಬ ಸರ್ಕಾರಿ ನೌಕರನು ವಿಶೇಷ ತಾಂತ್ರಿಕ ವಿದ್ಯಾರ್ಹತೆ ಅಥವಾ ಅನುಭವ ಹೊಂದಿದ್ದು, ಅಂತಹ ನಿರ್ದಿಷ್ಟವಾದ ಹುದ್ದೆಗೆ ತಕ್ಷಣಕ್ಕೆ ನೇಮಿಸಲು ಸೂಕ್ತವಾದ ಬದಲಿ ನೌಕರರು ಲಭ್ಯವಿಲ್ಲದಿದ್ದಲ್ಲಿ;

(3) ಕೇಂದ್ರ ಸರ್ಕಾರದ ಯೋಜನೆ ಅಥವಾ ಫ್ಯಾನ್‌ಗೇಶಿಪ್ ಯೋಜನೆಗಳಲ್ಲಿ ಒಬ್ಬ ಸರ್ಕಾರಿ ನೌಕರನು ಕೆಲಸ ಮಾಡುತ್ತಿದ್ದು ಆ ಯೋಜನೆಯ ಅನುಷ್ಠಾನಗೊಳಿಸುವಿಕೆಯು ಪ್ರಮುಖ ಹಂತದಲ್ಲಿರುವಾಗ ಆತನ ಸೇವೆಯನ್ನು ಹಿಂಪಡೆದಲ್ಲಿ ಸಕಾಲದಲ್ಲಿ ಆ ಯೋಜನೆಯ ಪೂರ್ಣಗೊಳ್ಳುವಿಕೆಯು ಗಂಭೀರವಾಗಿ ನಿಲ್ಲುವ ಸಂಭವವಿದ್ದಲ್ಲಿ;

(4) ಪತಿ-ಪತ್ನಿಯರಿಬ್ಬರೂ ಸರ್ಕಾರಿ ನೌಕರರಾಗಿದ್ದು, ಇವರಲ್ಲಿ ಒಬ್ಬರು ವರ್ಗಾವಣೆಗೊಂಡಲ್ಲಿ, ಆಗ ಇನ್ನೊಬ್ಬರು ಹಾಲಿಯಿರುವ ಸ್ಥಳದಲ್ಲಿ ಕನಿಷ್ಠ ಸೇವಾವಧಿಯನ್ನು ಪೂರೈಸದಿದ್ದರೂ ಖಾಲಿ ಹುದ್ದೆಯ ಲಭ್ಯತೆಗೊಳಪಟ್ಟು ಆ ಸ್ಥಳಕ್ಕೆ ಅಥವಾ ಹತ್ತಿರವಿರುವ ಸ್ಥಳಕ್ಕೆ ವರ್ಗಾಯಿಸಲು;

(5) ಒಂದು ವೇಳೆ ಸರ್ಕಾರಿ ನೌಕರನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಯಾಗಿದ್ದಲ್ಲಿ ಆ ಪದಾಧಿಕಾರದ ಅವಧಿ ಮುಗಿಯುವವರೆಗೆ ವರ್ಗಾಯಿಸಬಾರದು. ಒಂದು ವೇಳೆ ಪದಾಧಿಕಾರದ ಅವಧಿ ಮುಗಿದ ನಂತರ 3 ತಿಂಗಳಲ್ಲಿ ಚುನಾವಣೆಗಳು ನಡೆಯದಿದ್ದಲ್ಲಿ ಅಂತಹವರನ್ನು ವರ್ಗಾಯಿಸಬಹುದು. ಒಂದು ವೇಳೆ ಅವನು ಮರು ಚುನಾಯಿತನಾದಲ್ಲಿ 2ನೇ ಅವಧಿಯವರೆಗೆ ಮಾತ್ರ ಆತನನ್ನು ಮುಂದುವರೆಸಬಹುದು.

(6) ಸರ್ಕಾರಿ ನೌಕರ ಅಥವಾ ಆತನ / ಆಕೆಯ ಅಥವಾ ಮಕ್ಕಳು ಯಾವುದೇ ಗಂಭೀರ ಅಥವಾ ಮಾರಕ ಕಾಯಿಲೆಗಳಿಂದ ಬಳಲುತ್ತಿದ್ದಲ್ಲಿ ಒಂದು ಸ್ಥಳದಲ್ಲಿ ಆ ವೈದ್ಯಕೀಯ ಚಿಕಿತ್ಸಾ ಸೌಲಭ್ಯವು ಲಭ್ಯವಿದ್ದು ಈ ಬಗ್ಗೆ ವೈದ್ಯಕೀಯ ಮಂಡಳಿಯಿಂದ ಪ್ರಮಾಣ ಪತ್ರ ಪಡೆದಲ್ಲಿ;

(7) ಮಹಿಳಾ ಸರ್ಕಾರಿ ನೌಕರರು ವಿಧವೆ / ಅವಿವಾಹಿತ / ವಿಚ್ಛೇದನ ಪಡೆದ ಅವಿವಾಹಿತಿಯಾದಲ್ಲಿ, ಖಾಲಿ ಹುದ್ದೆಯ ಲಭ್ಯತೆಗೊಳಪಟ್ಟು ಆಕೆಯು ಕೋರಿದ ಅಥವಾ ಹತ್ತಿರದ ಯಾವುದಾದರೂ ಸ್ಥಳಕ್ಕೆ ವರ್ಗಾಯಿಸಬಹುದು.


9. ಸಾಮಾನ್ಯವಾಗಿ ಅವಧಿಪೂರ್ವ ವರ್ಗಾವಣೆಗಳನ್ನು ಮಾಡತಕ್ಕದ್ದಲ್ಲ. ಆದರೆ, ಯಾವುದೇ ರೀತಿಯ ಅವಧಿ ಪೂರ್ವ ವರ್ಗಾವಣೆಗಳನ್ನು ಹಾಗೂ ಸಾಮಾನ್ಯ ವರ್ಗಾವಣಾ ಅವಧಿ ಮುಗಿದ ನಂತರ ಯಾವುದೇ ವರ್ಗಾವಣೆಗಳನ್ನು ಮತ್ತು ಮೇಲೆ ಕಂಡಿಕೆ 7 ರಲ್ಲಿ ತಿಳಿಸಿರುವಂತೆ ಸರ್ಕಾರಿ ನೌಕರರು ಒಂದು ಸ್ಥಳದಲ್ಲಿರಬಹುದಾದ ಅವಧಿ ವಿಸ್ತರಿಸಿ ಮಾಡುವ ವರ್ಗಾವಣೆಗಳನ್ನು ಸಚಿವಾಲಯದ ಆಡಳಿತ ಇಲಾಖೆಗಳು ಲಿಖಿತ ಮೂಲಕ ಕಾರಣಗಳನ್ನು ದಾಖಲಿಸಿ ಮಾನ್ಯ ಮುಖ್ಯಮಂತ್ರಿಯವರ ಅನುಮೋದನೆಯನ್ನು ಕಡ್ಡಾಯವಾಗಿ ಪಡೆದು ಮಾಡತಕ್ಕದ್ದು. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ / ಪ್ರಧಾನ ಕಾರ್ಯದರ್ಶಿ / ಕಾರ್ಯದರ್ಶಿ ಯವರು ಯಾವುದೇ ಪ್ರಸಂಗದಲ್ಲಿ ಮೊದಲು ವರ್ಗಾವಣೆಗಳನ್ನು ಮಾಡಿ ನಂತರ ಮಾನ್ಯ ಮುಖ್ಯಮಂತ್ರಿಯವರ ಸ್ಥಿರೀಕರಣ / ಘಟನೋತ್ತರ ಅನುಮೋದನೆ ಪಡೆಯತಕ್ಕದ್ದಲ್ಲ.

10. ವಿಶೇಷ ಚೇತನ ನೌಕರರಿಗೆ ಸಂಬಂಧಿಸಿದಂತೆ ಕೆಲವು ವಿನಾಯಿತಿಗಳು:

(1) ವಿಶೇಷ ಚೇತನ ನೌಕರರಿಗೆ ನಿಯತಕಾಲಿಕ ಮತ್ತು ಪುನರಾವರ್ತಿತ ವರ್ಗಾವಣೆಗಳಿಂದ ವಿನಾಯಿತಿ ನೀಡುವುದು;

- (2) ವಿಶೇಷ ಚೇತನರು ನೇಮಕಾತಿಗೆ ಆಯ್ಕೆಯಾದ ನಂತರದಲ್ಲಿ, ನೀಡುವ ಪ್ರಾರಂಭಿಕ ಸ್ಥಳ ನಿಯುಕ್ತಿಯನ್ನು (Initial posting) ಹಾಗೂ ಪದೋನ್ನತಿಯ ನಂತರದಲ್ಲಿ ಅವರ ವರ್ಗಾವಣೆ ಅವಶ್ಯಕವೆನಿಸಿದಲ್ಲಿ ಸಾಧ್ಯವಾದಷ್ಟು ಹತ್ತಿರದ ಸ್ಥಳಕ್ಕೆ ಸ್ಥಳನಿಯುಕ್ತಿಗೊಳಿಸುವುದು.
- (3) ಸರ್ಕಾರಿ ನೌಕರನ ಅವಲಂಬಿತ ಮಕ್ಕಳು, ಪತಿ/ಪತ್ನಿ, ತಂದೆ, ತಾಯಿ ಇವರುಗಳು ತೀವ್ರತರವಾದ ಅಂಗವೈಕಲ್ಯವನ್ನು ಹೊಂದಿದ್ದಲ್ಲಿ ಹಾಗೂ ಸರ್ಕಾರಿ ನೌಕರನು ಅವರ ನಿರ್ವಹಣೆ ಹಾಗೂ ಪುನರ್ ವಸತಿಯ ಜವಾಬ್ದಾರಿ ಹೊತ್ತು ಅಂಗವಿಕಲರ ಹಕ್ಕುಗಳನ್ನು ಸಂರಕ್ಷಣೆ ಮಾಡುವಲ್ಲಿ ಹೆಚ್ಚಿನ ಪಾತ್ರವಹಿಸುತ್ತಿದ್ದಲ್ಲಿ ಅಂತಹ ನೌಕರರುಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಹಾಜರುಪಡಿಸುವ ಷರತ್ತಿಗೊಳಪಟ್ಟು, ಅಂತಹ ದಾಖಲೆಗಳನ್ನು ಪರಿಶೀಲಿಸಿ, ನಿಯತಕಾಲಿಕ ವರ್ಗಾವಣೆಗಳಿಂದ ವಿನಾಯಿತಿ ನೀಡಬಹುದು ಮತ್ತು ಅಂತಹ ನೌಕರರುಗಳಿಗೆ ಸಾಧ್ಯವಾದಷ್ಟು ಹತ್ತಿರದ ಸ್ಥಳಕ್ಕೆ ಸ್ಥಳ ನಿಯುಕ್ತಿಗೊಳಿಸುವುದು.
- (4) ಸೇವಾನಿರತ ಸರ್ಕಾರಿ ನೌಕರರು ತಮ್ಮ ಸೇವೆಯ ಅವಧಿಯಲ್ಲಿ ಅಂಗವಿಕಲರಾದಲ್ಲಿ, ವೈದ್ಯಕೀಯ ಮಂಡಳಿಯಿಂದ ಪಡೆದ ಪ್ರಮಾಣ ಪತ್ರವನ್ನು ಹಾಜರುಪಡಿಸುವ ಷರತ್ತಿಗೊಳಪಟ್ಟು ಅವರನ್ನು ಹತ್ತಿರದ ಸ್ಥಳಕ್ಕೆ ವರ್ಗಾಯಿಸುವುದು.


ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ


(ವೀರಭದ್ರ)

ಸರ್ಕಾರದ ಅಧೀನ ಕಾರ್ಯದರ್ಶಿ,
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ
(ಸೇವಾ ನಿಯಮಗಳು-1)

ಪ್ರತಿ:

1. ಪ್ರಧಾನ ಮಹಾಲೇಖಪಾಲರು (ಜಿ&ಎಸ್‌ಎಸ್‌ಎ)/(ಇ&ಆರ್‌ಎಸ್‌ಎ)/(ಎ&ಇ), ಕರ್ನಾಟಕ, ಬೆಂಗಳೂರು.
2. ಸರ್ಕಾರದ ಮುಖ್ಯ ಕಾರ್ಯದರ್ಶಿಯವರು.
3. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರು.
4. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರು ಹಾಗೂ ಅಭಿವೃದ್ಧಿ ಆಯುಕ್ತರು ಮತ್ತು ಕೃಷಿ ಉತ್ಪನ್ನ ಆಯುಕ್ತರು.
5. ಮಾನ್ಯ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿಯವರು ಮತ್ತು ಕಾರ್ಯದರ್ಶಿಯವರು.
6. ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು/ಪ್ರಧಾನ ಕಾರ್ಯದರ್ಶಿಗಳು/ಕಾರ್ಯದರ್ಶಿಗಳು.
7. ಮಾನ್ಯ ರಾಜ್ಯಪಾಲರ ವಿಶೇಷ ಕಾರ್ಯದರ್ಶಿಯವರು.


.....7
12-5-2011

8. ಎಲ್ಲಾ ಇಲಾಖಾ ಮುಖ್ಯಸ್ಥರು.
9. ಎಲ್ಲಾ ಪ್ರಾದೇಶಿಕ ಆಯುಕ್ತರು.
10. ಎಲ್ಲಾ ಜಿಲ್ಲಾಧಿಕಾರಿಗಳು/ಜಿಲ್ಲಾ ಪಂಚಾಯತ್ ಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು/ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು.
11. *ಕಾರ್ಯದರ್ಶಿ, ಕರ್ನಾಟಕ ವಿಧಾನ ಸಭೆ/ಪರಿಷತ್ತು, ಬೆಂಗಳೂರು.
12. *ಮಹಾನಿಬಂಧಕರು, ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು.
13. *ನಿಬಂಧಕರು, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ, ಕಂದಾಯ ಭವನ, ಕೆ.ಜಿ.ರಸ್ತೆ, ಬೆಂಗಳೂರು-9
14. *ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿ ಕಟ್ಟಡ, ಬೆಂಗಳೂರು.
15. *ನಿಬಂಧಕರು, ಕರ್ನಾಟಕ ಮೇಲ್ಮನವಿ ಪ್ರಾಧಿಕಾರ, ಬಹುಮಹಡಿ ಕಟ್ಟಡ, ಬೆಂಗಳೂರು.
16. *ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು.
17. ಎಲ್ಲಾ ಸಚಿವರ / ರಾಜ್ಯ ಸಚಿವರ ಆಪ್ತ ಕಾರ್ಯದರ್ಶಿಗಳು.
18. ನಿವಾಸಿ ಆಯುಕ್ತರು, ಕರ್ನಾಟಕ ಭವನ, ಕೌಟಿಲ್ಯ ಮಾರ್ಗ, ಚಾಣಕ್ಯ ಪುರಿ, ನವದೆಹಲಿ-110 011.
19. ಸರ್ಕಾರದ ಎಲ್ಲಾ ವಿಶೇಷ / ಅಪರ / ಜಂಟಿ / ಉಪ / ಅಧೀನ ಕಾರ್ಯದರ್ಶಿಗಳು.
20. ಸಚಿವಾಲಯದ ಎಲ್ಲಾ ಶಾಖೆಗಳು.
21. ಅಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು.
22. ಶಾಖಾ ರಕ್ಷಾ ಕಡತ / ಬಿಡಿ ಪ್ರತಿಗಳು.

(*ಪ್ರತ್ಯೇಕ ಪತ್ರದೊಂದಿಗೆ)